



ಪಟ್ಟಣ ಸಹಕಾರ ಬ್ಯಾಂಕುಗಳ

ಮಾರ್ಕಾ ಪ್ರತಿಕ್ರಮ

ಕರ್ನಾಟಕ ರಾಜ್ಯ
ಸಹಕಾರ ಪಟ್ಟಣ
ಬ್ಯಾಂಕುಗಳ
ಮಹಾಮಂಡಳದ
ಅಧಿಕೃತ ವಾರಪತ್ರಿಕೆ

ಸಂಪುಟ : 29 | ಸಂಚಿಕೆ : 21 | ಆಗಸ್ಟ್ 31, 2022 | ಬುಧವಾರ | ಪುಟಗಳು : 8 | ಬೆಲೆ : 2/-



ಪಟ್ಟಣ ಸಹಕಾರ ಬ್ಯಾಂಕುಗಳಿಗೆ ಮಾಹಿತಿ ತಂತ್ರಜ್ಞಾನ ವಿಷಯವಾಗಿ ಒಂದು ದಿನದ ರಾಜ್ಯಮಟ್ಟದ ವಿಚಾರ ಸಂಕಿರಣ




ಬೆಂಗಳೂರು : ಮಹಾಮಂಡಳವು ದಿನಾಂಕ :26.08.2022ರಂದು B2B infomedia ಸಂಸ್ಥೆಯೊಂದಿಗೆ ಬೆಂಗಳೂರಿನ “Hotel Lalit Ashok”, Kalinga II, Kumar Park, High Grounds, Bangalore – 560 001. ಇಲ್ಲಿ ಪಟ್ಟಣ ಸಹಕಾರ ಬ್ಯಾಂಕುಗಳಿಗೆ ಮಾಹಿತಿ ತಂತ್ರಜ್ಞಾನ ವಿಷಯವಾಗಿ ಒಂದು ದಿನದ ರಾಜ್ಯಮಟ್ಟದ ವಿಚಾರ ಸಂಕಿರಣವನ್ನು ಏರ್ಪಡಿಸಿತ್ತು.

ಈ ಸಮಾರಂಭದ ಉದ್ಘಾಟನೆಯನ್ನು ಮಹಾಮಂಡಳದ ಉಪಾಧ್ಯಕ್ಷರಾದ ಸನ್ಮಾನ್ಯ ಶ್ರೀ ಬಿ.ಎಸ್. ಪರಮಶಿವಯ್ಯ ನವರು ಉದ್ಘಾಟಿಸಿ ಮಾತನಾಡುತ್ತಾ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅನೇಕ ಪ್ರೈವೇಟೀಕರಣ ಎದುರಾಗುತ್ತಿವೆ. ಅಂಚೆ ಬ್ಯಾಂಕಿಂಗ್ ವ್ಯವಸ್ಥೆ, ಪೇಮೆಂಟ್ ಬ್ಯಾಂಕುಗಳು, ಖಾಸಗಿ ಬ್ಯಾಂಕುಗಳು, ವಾಣಿಜ್ಯ ಮತ್ತು ರಾಷ್ಟ್ರೀಕೃತ ಬ್ಯಾಂಕುಗಳೊಂದಿಗೆ ತೀವ್ರವಾದ ಪ್ರೈವೇಟೀಕರಣವನ್ನು ನಮ್ಮ ಪಟ್ಟಣ ಸಹಕಾರ ಬ್ಯಾಂಕುಗಳು ನೀಡಬೇಕಾಗಿದೆ. ಆದ್ದರಿಂದ ನಮ್ಮ ಪಟ್ಟಣ

ಸಹಕಾರ ಬ್ಯಾಂಕುಗಳು ಹೊಸ ಹೊಸ ತಂತ್ರಜ್ಞಾನಗಳ ಬಳಕೆಗೆ ಹೆಜ್ಜೆ ಹಾಕಿ ನಿರ್ದೇಶಿಸಿದೆ. ಪ್ರಯುಕ್ತ ಇಂತಹ ಮಾಹಿತಿ ತಂತ್ರಜ್ಞಾನ ವಿಚಾರ ಸಂಕಿರಣಗಳಲ್ಲಿ ಹೆಜ್ಜೆ ಹಾಕಿ ಸಂಖ್ಯೆಯಲ್ಲಿ ಪಟ್ಟಣ ಸಹಕಾರ ಬ್ಯಾಂಕುಗಳ ಪ್ರತಿನಿಧಿಗಳು ಭಾಗವಹಿಸಿ, ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದರು.

2ನೇ ಪುಟಕ್ಕೆ...



3 ದಾವಾ ಪ್ರಕರಣಗಳನ್ನು ದಾಖಲಿಸಲು ಅನುಸರಿಸಬೇಕಾದ ಅಂಶಗಳ ಕುರಿತು ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ವಿಜಯಪುರದಲ್ಲಿ ಒಂದು ದಿನದ ಸಭೆ

4 ತಿಪಟೂರಿನ ಮಚ್ಚಂಟ್ ಕೋ-ಆಪರೇಟಿವ್ ಬ್ಯಾಂಕಿನ ಸುಖಾ ಮಹೋತ್ಸವ ಸಮಾರಂಭ ಆದಾಯ, ಆಸ್ತಿಗೆ ಅನುಗುಣವಾಗಿ ಸಾಲ ನೀಡಿ : ಎಸ್.ಜಿ. ನೋಮುಲೇಖರ್

7 ನಿಮ್ಮ ಪ್ರಶ್ನೆ - ನಮ್ಮ ಉತ್ತರ

ಅತೀಯ ಸಹಕಾರಿಗಳೇ...



ಸಿರಿಧಾನ್ಯದಿಂದ ಜನರ ಆರೋಗ್ಯ, ಕೃಷಿಕರ ಆರ್ಥಿಕ ಸ್ಥಿತಿ ಎರಡೂ ಉತ್ತಮಗೊಳ್ಳಲಿ

ಇತ್ತೀಚೆಗೆ ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ನಡೆದ ಸಿರಿಧಾನ್ಯಗಳ ಸಮಾವೇಶದಲ್ಲಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಒಂದು ಸಿರಿಧಾನ್ಯ ಬೆಳೆ ಬೆಳೆಯಲು ಪ್ರೋತ್ಸಾಹ ನೀಡುವ ಬಗ್ಗೆ ಮಾತನಾಡಿರುವುದನ್ನು ಸ್ಮರಿಸುತ್ತೇನೆ.

ನಮ್ಮ ಆಹಾರ ಪದ್ಧತಿಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ನಮ್ಮದೇ ಆದ ಕೃಷಿ ಸಂಪ್ರದಾಯವಿದೆ. ಹಿಂದೆ ನಮ್ಮ ರಾಜ್ಯದ ಕರಾವಳಿ-ಮಲೆನಾಡು, ಹಳೆ ಮೈಸೂರು, ಬಯಲು ಸೀಮೆ, ಕಿತ್ತೂರು ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಜನರು ತಮ್ಮದೇ ಆದ ಸಾಂಪ್ರದಾಯಿಕ ಸ್ಥಳೀಯ ಬೆಳೆಗಳನ್ನು ಬೆಳೆಯುತ್ತಿದ್ದರು, ಅದು ಅವರ ನಿತ್ಯ ಆಹಾರದ ಭಾಗವಾಗಿತ್ತು. ಜನರು ಆರೋಗ್ಯವಂತರಾಗಿಯೂ, ದೃಢಕಾಯರಾಗಿಯೂ ಇರುತ್ತಿದ್ದರು.

ಆದರೆ, ಇತ್ತೀಚಿನ ದಶಕಗಳಲ್ಲಿ ಬಳಕೆಗೆ ಬಂದ ಆಧುನಿಕ ಕೃಷಿಯಿಂದಾಗಿ ಬೆಳೆ ಉತ್ಪಾದನೆಯನ್ನು ಹೆಚ್ಚಿಸಿಕೊಳ್ಳಲು ರಾಸಾಯನಿಕ ಗೊಬ್ಬರಗಳ, ಕೀಟ ನಾಶಕಗಳ ಬಳಕೆ ಹೆಚ್ಚಾಗಿದೆ. ಇದರಿಂದ ಪರಿಸರ ಹಾಗೂ ಮಣ್ಣಿನ ಫಲವತ್ತತೆ ಕೆಡುತ್ತಿದೆ. ಇದು ಜಗತ್ತಿನಲ್ಲೆಡೆ ಕಾಣಬರುವ ಸಮಸ್ಯೆಯಾಗಿದೆ. ಆಧುನಿಕ ಆಹಾರ ಸೇವನೆ, ನಮ್ಮ ಯುವ ಜನರಲ್ಲಿ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತಿದೆ.

ನೀವೆಲ್ಲರೂ ಬಲ್ಲಂತೆ, ನಮ್ಮ ಸರ್ಕಾರ ಇದ್ದ ಕಾಲದಲ್ಲೇ ಸಾವಯವ ಕೃಷಿ ಹಾಗೂ ಸಿರಿಧಾನ್ಯಕ್ಕೆ ನೀಡಿದ ಪ್ರೋತ್ಸಾಹದ ಫಲವಾಗಿ ನಮ್ಮ ರಾಜ್ಯ ದೇಶದಲ್ಲೇ ಮುಂಚೂಣಿಯಲ್ಲಿದೆ. ರಾಜ್ಯದ ಕೃಷಿ ನೀತಿಯಲ್ಲಿ ಇದಕ್ಕಾಗಿ ಸಾಕಷ್ಟು ಒತ್ತು ಕೊಡಲಾಗಿದೆ. ಅದಕ್ಕೆ ಪೂರಕವಾಗಿ ಸರ್ಕಾರ ಹಲವು ಯೋಜನೆ ಮತ್ತು ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದ್ದು, ಸಿರಿಧಾನ್ಯಗಳನ್ನು ಬೆಳೆಸುವುದಕ್ಕೆ ಕೃಷಿ ಇಲಾಖೆ ಹಲವಾರು ಯೋಜನೆಗಳನ್ನು ರೂಪಿಸಿದೆ.

ಈ ಸಿರಿಧಾನ್ಯಗಳ ವಿಶೇಷತೆ ಅಂದರೆ ಅದು ಉತ್ತಮ ಆಹಾರವಾಗಿದ್ದು, ಭಾರತ ಹಾಗೂ ಆಫ್ರಿಕಾ ರಾಷ್ಟ್ರಗಳ ದೇಶೀ ಬೆಳೆಗಳಾಗಿವೆ. ಭಾರತದಲ್ಲಿ ಸಿರಿಧಾನ್ಯಗಳನ್ನು ಅನಾದಿ ಕಾಲದಿಂದಲೂ ಬೆಳೆಯಲಾಗುತ್ತಿದೆ. ಭತ್ತಕ್ಕೆ ಹೋಲಿಸಿದರೆ ಸಿರಿಧಾನ್ಯ ಬೆಳೆಸಲು ಶೇ.70ರಷ್ಟು ಕಡಿಮೆ ನೀರಿನ ಅವಶ್ಯವಿದೆ. ಕೀಟನಾಶಕಗಳು, ರಾಸಾಯನಿಕ ಗೊಬ್ಬರಗಳ ಅವಶ್ಯವಿಲ್ಲ. ಹೀಗಾಗಿ ಇವು ಸಂಪೂರ್ಣ ಸಾವಯವ ಹಾಗೂ ಪರಿಸರ ಸ್ನೇಹಿ. ಕಡಿಮೆ ಉತ್ಪಾದನಾ ವೆಚ್ಚ ಮತ್ತು ಉತ್ತಮ ಇಳುವರಿ ಹಾಗೂ ಕಡಿಮೆ ಫಲವತ್ತತೆಯ ಭೂಮಿಯಲ್ಲೂ ಇವು ಬೆಳೆಯಬಲ್ಲವು.

ನಾವು ಆರೋಗ್ಯವಂತರಾಗಿ ಬದುಕಬೇಕು ಎಂಬ ಕಾಳಜಿಯಿಂದ ಸಿರಿಧಾನ್ಯಗಳ ಕಡೆ ಜನ ಮುಖಮಾಡಿರುವ ಅನೇಕರಿಗೆ ಮಧುಮೇಹ, ಗ್ಲೂಸಿಕ್, ಬೊಜ್ಜಿನ ಹಾಗೂ ಅನೇಕ ಆರೋಗ್ಯ ಸಮಸ್ಯೆಗಳಿಂದ ಗುಣವಾಗಿರುವುದನ್ನು ನಾನು ಕೇಳಿದ್ದೇನೆ. ಇದಕ್ಕೆ ಕಾರಣ; ಸಿರಿಧಾನ್ಯಗಳಲ್ಲಿ ಅತೀ ಹೆಚ್ಚಿನ ಪ್ರಮಾಣದ ಪ್ರೋಟೀನ್, ನಾರಿನಾಂಶ, ವಿಟಮಿನ್, ಅಗತ್ಯ ಅಮೈನೋ ಆಸಿಡ್, ಫೋಲಿಕ್ ಆಸಿಡ್ ಹಾಗೂ ವಿಟಮಿನ್ 'ಇ' ಅಂಶಗಳು ಇವೆ. ಇದು ದೇಹಕ್ಕೆ ಅಗತ್ಯ ಪೌಷ್ಟಿಕಾಂಶ ನೀಡುತ್ತವೆ ಎನ್ನುತ್ತಾರೆ ಆಹಾರ ತಜ್ಞರು. ಇಂದು ನಾವುಗಳು ಸಿರಿಧಾನ್ಯಗಳಿಗೆ ಮರಳಬೇಕಾದ ಅಗತ್ಯವಿದೆ. ಸಿರಿಧಾನ್ಯದಿಂದ ಜನರ ಆರೋಗ್ಯ, ಕೃಷಿಕರ ಆರ್ಥಿಕ ಸ್ಥಿತಿ ಎರಡೂ ಉತ್ತಮಗೊಳ್ಳಲಿ ಎಂದು ಹಾರೈಸುತ್ತೇನೆ.

» ಎಚ್.ಕೆ. ಪಾಟೀಲ
ಅಧ್ಯಕ್ಷರು

... 1ನೇ ಪುಟದಿಂದ

ಮುಖ್ಯಅತಿಥಿಗಳಾಗಿ ಭಾಗವಹಿಸಿದ್ದ ಮಹಾಮಂಡಳದ ನಿರ್ದೇಶಕರಾದ ಶ್ರೀ ರುದ್ರೇಗೌಡರು ಮಾತನಾಡಿ ಬ್ಯಾಂಕಿಂಗ್ ವಲಯದಲ್ಲಿ ತಮಗಲ್ಲ ತಿಳಿದಿರುವಂತೆ ರಾಷ್ಟ್ರೀಕೃತ ಬ್ಯಾಂಕುಗಳು ಅನೇಕ ಹೊಸ ಹೊಸ ಆವಿಷ್ಕಾರಗಳನ್ನು ಹೊಂದಿ ಗ್ರಾಹಕರನ್ನು ಆಕರ್ಷಿಸುತ್ತಿವೆ. ಈ ದಿಸೆಯಲ್ಲಿ ನಮ್ಮ ಪಟ್ಟಣ ಸಹಕಾರ ಬ್ಯಾಂಕುಗಳು ಆಧುನಿಕ ತಂತ್ರಜ್ಞಾನಕ್ಕೆ ಹೆಚ್ಚಿನ ಒತ್ತುಕೊಟ್ಟು ಉತ್ತಮ ಗ್ರಾಹಕ ಸೇವೆ ನೀಡುವಂತಾಗಬೇಕೆಂದರು.

ವಿಚಾರ ಸಂಕರಣದಲ್ಲಿ Innovative Solutions for Smart Banking" ವಿಷಯದ ಕುರಿತು ಚರ್ಚೆಯಲ್ಲಿ ಮಹಾಮಂಡಳದ ಬ್ಯಾಂಕಿಂಗ್ ಸಲಹೆಗಾರರಾದ ಶ್ರೀ ಸುಧಾಕರ ಭಟ್ ಮತ್ತು ಹೊಸಕೋಟೆ ಟೌನ್ ಕೋ-ಆಪರೇಟಿವ್ ಬ್ಯಾಂಕಿನ ಮಾಹಿತಿ ತಂತ್ರಜ್ಞಾನ ಅಧಿಕಾರಿ ಮಮತಾ ರವರು ಪಾಲ್ಗೊಂಡಿದ್ದರು. Cyber Security for Safe Banking : Critical for Sustained Growth ವಿಷಯದ ಕುರಿತು ಚರ್ಚೆಯಲ್ಲಿ ದಿ ಬೆಂಗಳೂರು ಸಿಟಿ ಕೋ-ಆಪರೇಟಿವ್ ಬ್ಯಾಂಕಿನ ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಶ್ರೀ ಶೇಷಾದ್ರಿ ಮತ್ತು ದೈವಜ್ಞ ಕೋ-ಆಪರೇಟಿವ್ ಬ್ಯಾಂಕಿನ ಮಾಹಿತಿ ತಂತ್ರಜ್ಞಾನ ಅಧಿಕಾರಿ ಶ್ರೀ ಎಸ್.ಎಸ್. ಪ್ರದೀಪ ರವರು ಪಾಲ್ಗೊಂಡಿದ್ದರು. Serving of Customers Better Through Technologies : Opportunities & Challenges ವಿಷಯದ ಕುರಿತು ಚರ್ಚೆಯಲ್ಲಿ ವಿಜಯಪುರ ಜಿಲ್ಲಾ ಸರ್ಕಾರಿ ನೌಕರರ ಸಹಕಾರಿ ಬ್ಯಾಂಕಿನ ಉಪಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಹಿರೇಮಠ ಮತ್ತು ಮೈಸೂರು ಆಪರೇಟಿವ್ ಬ್ಯಾಂಕಿನ ಮಾಹಿತಿ ತಂತ್ರಜ್ಞಾನ ಅಧಿಕಾರಿ ಶ್ರೀ ಎಂ.ಎ. ಅಮಿತ್, ಎಜಿಎಸ್ ಎಂಪ್ಲಾಯೀಸ್ ಕೋ-ಆಪರೇಟಿವ್ ಬ್ಯಾಂಕಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಹರೀಶ್ ಕೆ ರವರುಗಳು ಪಾಲ್ಗೊಂಡಿದ್ದರು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಹಾಮಂಡಳದ ನಿರ್ದೇಶಕರಾದ ಶ್ರೀ ರಾಜಕುಮಾರ ಬಾದವಾಡಗಿ, ವಿಶೇಷ ಆಹ್ವಾನಿತರಾದ ಶ್ರೀ ರಘುನಾಥ ಸಿ. ಉಪಸ್ಥಿತರಿದ್ದರು. ಪ್ರಾರಂಭದಲ್ಲಿ ಈ ವಿಚಾರ ಸಂಕರಣಕ್ಕೆ ಆಗಮಿಸಿದ ಪಟ್ಟಣ ಸಹಕಾರ ಬ್ಯಾಂಕುಗಳ ಪ್ರತಿನಿಧಿಗಳನ್ನು ಹಾಗೂ ಗಣ್ಯರನ್ನು ಮಹಾಮಂಡಳದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಪುಂಡಲೀಕ ಎನ್. ಕೇರೂರಿಯವರು ಸ್ವಾಗತಿಸಿದರು. ಕೊನೆಯಲ್ಲಿ ಮಹಾಮಂಡಳದ ನಿರ್ದೇಶಕರಾದ ಶ್ರೀಮತಿ ವೀರಮ್ಮ ಪಿ. ರವರು ವಂದನಾರ್ಪಣೆ ಸಲ್ಲಿಸಿದರು. ಈ ವಿಚಾರ ಸಂಕರಣದಲ್ಲಿ ರಾಜ್ಯದ ಪಟ್ಟಣ ಸಹಕಾರ ಬ್ಯಾಂಕುಗಳಿಂದ 250ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದರು.

ದಾವಾ ಪ್ರಕರಣಗಳನ್ನು ದಾಖಲಿಸಲು ಅನುಸರಿಸಬೇಕಾದ ಅಂಶಗಳ ಕುರಿತು ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ವಿಜಯಪುರದಲ್ಲ ಒಂದು ದಿನದ ಸಭೆ

ವಿಜಯಪುರ : ಹುಬ್ಬಳ್ಳಿ ಪ್ರಾಂತೀಯ ಕಛೇರಿಯ ಮಹಾಮಂಡಳವು ವಿಜಯಪುರ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕಿನ ಅಧಿಕಾರಿಗಳಿಗೆ, ಬ್ಯಾಂಕಿನ ದಾವಾ ಪ್ರಕರಣ ದಾಖಲಿಸುವ ಬಗ್ಗೆ ಅನುಸರಿಸಬೇಕಾದ ಅಂಶಗಳ ಕುರಿತು ಬ್ಯಾಂಕಿನ ವಿನಂತಿಯ ಮೇರೆಗೆ ದಿನಾಂಕ:18.08.2022 ರಂದು ಒಂದು ದಿನದ ಸಭೆಯನ್ನು ಬ್ಯಾಂಕಿನ ಸಭಾಂಗಣದಲ್ಲಿ ಏರ್ಪಡಿಸಲಾಗಿತ್ತು.

ಈ ಸಭೆಯ ಅಧ್ಯಕ್ಷತೆಯನ್ನು ಸಹಕಾರ ಸಂಘಗಳ ಜಂಟಿ ನಿಬಂಧಕರು(ನಿ.441) ಹಾಗೂ ಪೀಠಾಧಿಕಾರಿಗಳಾದ ಶ್ರೀ ಕಲ್ಲಪ್ಪ ಓಬಣ್ಣಗೋಳರವರು ವಹಿಸಿ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ನಿ., ವಿಜಯಪುರ ಇದು ಒಂದು ರಾಜ್ಯದಲ್ಲಿ ಪ್ರತಿಷ್ಠೆ ಹೊಂದಿದಂತಹ ಬ್ಯಾಂಕಾಗಿದ್ದು, 110 ವರ್ಷಗಳ ಕಾಲ ಈ ಭಾಗದ ಜನರಿಗೆ ಆರ್ಥಿಕ ಸೇವೆಯನ್ನು ಒದಗಿಸುತ್ತಾ ವಿವಿಧ ರೀತಿಯಲ್ಲಿ ಈ ಜಿಲ್ಲೆಯ ಆರ್ಥಿಕ ಅಭಿವೃದ್ಧಿ ಹೊಂದಲು ಈ ಬ್ಯಾಂಕು ಕೊಡುಗೆ ನೀಡಿದೆ ಎಂದರೆ ತಪ್ಪಾಗಲಾರದು, ಅಲ್ಲಿಂದ ಈವರೆಗೆ ಸತತವಾಗಿ ಆರ್ಥಿಕ ಸೇವೆ ಒದಗಿಸಿ ಈ ಭಾಗದ ಅಭಿವೃದ್ಧಿಗೆ ಕಾರಣೀಭೂತವಾಗಿರುತ್ತದೆ ಮತ್ತು ಸುಮಾರು 110 ವರ್ಷಗಳ ಕಾಲ ನಮ್ಮಂತಹ ಸಾವಿರಾರು ವಿದ್ಯಾವಂತರಿಗೆ ನೌಕರಿ ಕೊಟ್ಟು ಅಂತಹ ಕುಟುಂಬ ನಿರ್ವಹಣೆ ಮಾಡಲಿಕ್ಕೆ ಆಧಾರಸ್ತಂಭವಾಗಿರುತ್ತದೆ. ಈ ಭಾಗದ ಜನರಲ್ಲಿ ಉಳಿತಾಯದ ಮನೋಭಾವನೆಯನ್ನು ಬೆಳೆಸಿರುತ್ತದೆ. ನಮ್ಮ ಸಹಕಾರ ಚಳುವಳಿಯ ಮೂಲ ತತ್ವವೇ ಸಮಾಜದಲ್ಲಿನ ಸಣ್ಣ ಸಣ್ಣ ಉದ್ದಿಮೆದಾರರ, ಕಾರ್ಮಿಕರ, ಮಹಿಳೆಯರ ಮತ್ತು ರೈತರಲ್ಲಿ ಉಳಿತಾಯ ಮನೋಭಾವನೆ ಬೆಳೆಸಿ ಸಣ್ಣ ಉಳಿತಾಯ ಕೂಢೀಕರಿಸುವಂತೆ ಜನರಿಗೆ ತಿಳಿಸಬೇಕೆಂದು ಪ್ರಸ್ತಾಪಿಸಿದರು. ಸಭೆಗೆ ಹಾಜರಾದ ಪ್ರತಿನಿಧಿಗಳೊಂದಿಗೆ ದಾವಾ ಪ್ರಕರಣ ದಾಖಲಿಸಲು ಬಾಕಿ ಇರುವ ಮಾಹಿತಿ ಬಗ್ಗೆ ಚರ್ಚಿಸಿ ಈ ದಾವಾ ಪ್ರಕರಣಗಳನ್ನು ತಮ್ಮ ಹಂತದಲ್ಲಿ ವಸೂಲಾಗದಿದ್ದ ಪಕ್ಷದಲ್ಲಿ ಆದಷ್ಟು ಬೇಗ ಪ್ರಕರಣಗಳನ್ನು ದಾಖಲಿಸಿ ವಸೂಲಾತಿಗೆ ಕ್ರಮವಿಡಲು ತಿಳಿಸಿದರು. ಬ್ಯಾಂಕಿನ ದಾವಾ ಪ್ರಕರಣಗಳನ್ನು ದಾಖಲಿಸುವಾಗ ದಾವಾ ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲಾತಿಗಳ ಬಗ್ಗೆ ವಿವರವಾಗಿ ತಿಳಿಸಿದರು. ಸಾಲ ನೀಡುವಾಗ ಬ್ಯಾಂಕಿನ ಉಪನಿಯಮ ಹಾಗೂ ಸಾಲದ ನಿಯಮಗಳನ್ನು ಪರಿಶೀಲಿಸುವುದು ಮತ್ತು ಸಾಲ ನೀಡುವ ಮುಂಚೆ ಸಾಲ ಮರುಪಾವತಿಯ ಕುರಿತು ಸಾಲಗಾರನ ಬಗ್ಗೆ ಸವಿಸ್ತಾರವಾಗಿ ವಿವರ ತಿಳಿದುಕೊಂಡು ಸಾಲ



ಮಂಜೂರಾತಿ ಕ್ರಮವಿಡುವುದು ಸೂಕ್ತವೆಂದು ತಿಳಿಸಿದರು. ಬ್ಯಾಂಕಿನಿಂದ ಮಂಜೂರಾದ ಸಾಲವು ಸಾಲಗಾರರಿಂದ ಪೂರ್ತಿ ಹಣ ವಸೂಲಾಗುವವರೆಗೆ ಮುಖ್ಯಕಾರ್ಯನಿರ್ವಹಣಾಧಿಕಾರಿಯವರ ಜವಾಬ್ದಾರಿ ಇರುತ್ತದೆ. ತಮ್ಮ ಹಂತದಲ್ಲಿ ವಸೂಲಾಗದಿದ್ದ ಪಕ್ಷದಲ್ಲಿ ಸಾಲ ಮರುಪಾವತಿಗೆ ಕಾನೂನು ಕ್ರಮವಿಟ್ಟು ವಸೂಲಾತಿ ಮಾಡುವುದು. ಪಂಚಾಯತ ದಾವಾ ಪ್ರಕರಣವನ್ನು ದಾಖಲಿಸುವಾಗ ಸಹಕಾರ ಸಂಘಗಳ ಕಾಯ್ದೆಯಲ್ಲಿ ನಿಗದಿಪಡಿಸಿರುವ ಅವಧಿಯೊಳಗೆ ದಾವಾ ಪ್ರಕರಣ ದಾಖಲಿಸಲು ತಿಳಿಸಿದರು. ಅದೇ ರೀತಿ ಅವಾರ್ಡ್ ಪಡೆದ ನಂತರ ಸಾಲಗಾರರಿಗೆ ಅವಾರ್ಡ್ ಪಡೆದ ಬಗ್ಗೆ ತಿಳಿಸಿ ಹಣ ಪಾವತಿಸಲು ನೋಟೀಸ್ ನೀಡಿ, ಆದರೂ ಸಾಲ ವಸೂಲಾಗದಿದ್ದ ಪಕ್ಷದಲ್ಲಿ ಅಮಲ್ದಾರಿ ಪ್ರಕರಣಗಳನ್ನು ದಾಖಲಿಸಿ ಶೀಘ್ರ ವಸೂಲಾತಿಗೆ ಅಗತ್ಯ ಕ್ರಮವಿಡಲು ಹಾಗೂ ಈ ಕ್ರಮದಿಂದ ಸಾಲಗಾರರಿಗೆ ಹೆಚ್ಚಿನ ಆರ್ಥಿಕ ಹೊರೆ ತಪ್ಪಿಸಲು ತಿಳಿಸಿದರು.

ಈ ಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಪ್ರಕಾಶ ಬಗಲಿ, ಬ್ಯಾಂಕಿನ ಹಾಲಿ ನಿರ್ದೇಶಕ ಮಂಡಳಿ ಸದಸ್ಯರು ಮತ್ತು ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕರಾದ ಶ್ರೀ ಎಸ್.ಎಲ್.ಇಂಡಿ ಉಪಸ್ಥಿತರಿದ್ದರು. ವಿಜಯಪುರ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಶ್ರೀ ಎಸ್.ಜಿ.ಕುಂಬಾರ ಹಾಗೂ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕಿನ ವಸೂಲಾಧಿಕಾರಿ ಯವರು ಅಮಲ್ದಾರಿ ಪ್ರಕರಣಗಳ ವಿಷಯ ಕುರಿತು ಅನುಸರಿಸಬೇಕಾದ ದಾಖಲಾತಿ ಮತ್ತು ಕಾನೂನುಗಳ ಬಗ್ಗೆ ವಿವರವಾಗಿ ತಿಳಿಸಿದರು. ಪ್ರಾರಂಭದಲ್ಲಿ ಶ್ರೀ ಬಿ.ಕೆ.ಪಾಟೀಲ ರವರು ಈ ಸಭೆಗೆ ಆಗಮಿಸಿದ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕಿನ ಪ್ರತಿನಿಧಿಗಳನ್ನು ಹಾಗೂ ವೇದಿಕೆಯ ಮೇಲಿದ್ದ ಗಣ್ಯರನ್ನು ಸ್ವಾಗತಿಸಿದರು. ಕೊನೆಯಲ್ಲಿ ಮಹಾಮಂಡಳದ ಉಪಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ವಿಶ್ವನಾಥ ಬಿ. ಕುಲಕರ್ಣಿಯವರು ವಂದನಾರ್ಪಣೆಯೊಂದಿಗೆ ಸಭೆಯನ್ನು ಅಂತ್ಯಗೊಳಿಸಲಾಯಿತು.

8ನೇ ಬ್ಯಾಚ್ ಡಿಪ್ಲೋಮಾ ಇನ್ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಮ್ಯಾನೇಜ್‌ಮೆಂಟ್ ಕೋರ್ಸ್ (ಡಿಯುಸಿಬಿಎಂ)ನ ಲಿಖಿತ ಪರೀಕ್ಷೆಗಳು ದಿನಾಂಕ : 04.09.2022 ಮತ್ತು 10.09.2022 ಹಾಗೂ 11.09.2022ರಂದು ಜರುಗಲಿವೆ

ಬೆಂಗಳೂರು : ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳವು ರಾಜ್ಯದಲ್ಲಿರುವ ಪಟ್ಟಣ ಸಹಕಾರ ಬ್ಯಾಂಕುಗಳ ಸಿಬ್ಬಂದಿಗಳಿಗೆ “ಡಿಪ್ಲೋಮಾ ಇನ್ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಮ್ಯಾನೇಜ್‌ಮೆಂಟ್” ಕೋರ್ಸ್‌ನ್ನು ಈಗಾಗಲೇ ಪ್ರಾರಂಭಿಸಿರುತ್ತದೆ. ಸದರಿ ಕೋರ್ಸ್‌ಗೆ ಈಗಾಗಲೇ ತಾವು ಅಭ್ಯರ್ಥಿಯಾಗಿ ಪ್ರವೇಶ ಪಡೆದಿರುತ್ತೀರಿ. ಲಿಖಿತ ಪರೀಕ್ಷೆಯ ದಿನಾಂಕವನ್ನು ಆರ್‌ಐಸಿಎಂ (ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆ, ಬೆಂಗಳೂರು) ಬೆಂಗಳೂರು ಇವರು ದಿನಾಂಕ:04.09.2022 & ದಿನಾಂಕ:10.09.2022ರಂದು ಹಾಗೂ 11.09.2022ರಂದು ಬೆಳಿಗ್ಗೆ 09.00 ಗಂಟೆಯಿಂದ ಸಾಯಂಕಾಲ 05.00 ಗಂಟೆಯವರೆಗೆ ಬೆಂಗಳೂರು, ಆರ್‌ಐಸಿಎಂ, ನಂ.67, ಪದ್ಮನಾಭನಗರ, ಬನಶಂಕರಿ 2ನೇ ಹಂತ, ಬೆಂಗಳೂರು-70 ಮತ್ತು ಬೆಳಗಾವಿಯ ಮಹಾಮಂಡಳದ ಕಛೇರಿ, ನಂ.ಸಿಎ-3, ಅಟೋನಗರ, (ಆರ್‌ಟಿಓ ಮೈದಾನದ ಹತ್ತಿರ), ಬೆಳಗಾವಿ-590015. ಈ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆಗಳು ಜರುಗಲಿವೆ. ಅಭ್ಯರ್ಥಿಗಳು ತಾವು ಆಯ್ಕೆ ಮಾಡಿಕೊಂಡ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಗೆ ಕಡ್ಡಾಯವಾಗಿ ಹಾಜರಾಗತಕ್ಕದ್ದು, ಈಗಾಗಲೇ ತಮ್ಮ ಇ-ಮೇಲ್ ವಿಳಾಸಕ್ಕೆ ಲಿಖಿತ ಪರೀಕ್ಷೆಯ ಸ್ಥಳ, ವಿಷಯ, ವೇಳಾಪಟ್ಟಿಯನ್ನು ಕಳುಹಿಸಿಕೊಡಲಾಗಿದೆ. 7ನೇ ಬ್ಯಾಚ್‌ನಲ್ಲಿ ಅನುತ್ತೀರ್ಣಗೊಂಡ ಅಭ್ಯರ್ಥಿಗಳು ಈ 8ನೇ ಬ್ಯಾಚ್‌ನಲ್ಲಿ ಲಿಖಿತ ಪರೀಕ್ಷೆಗೆ ಹಾಜರಾಗಬಹುದು. ಆದ್ದರಿಂದ ತಾವು ಹೆಚ್ಚಿನ ಮಾಹಿತಿಗಾಗಿ ಮಹಾಮಂಡಳದ ಸಂಪರ್ಕಾಧಿಕಾರಿ ಶ್ರೀ ಎನ್. ರಮೇಶ್ (9448003167) ಮತ್ತು ಶ್ರೀ ಹೆಚ್.ಸಿ. ಶ್ರೀನಿವಾಸ್ (9110642779) ರವರುಗಳನ್ನು ಸಂಪರ್ಕಿಸಬಹುದಾಗಿದೆ.

ತಪಟೂರಿನ ಮರ್ಚೆಂಟ್ ಕೋ-ಆಪರೇಟಿವ್ ಬ್ಯಾಂಕಿನ ಸುವರ್ಣ ಮಹೋತ್ಸವ ಸಮಾರಂಭ

ಆದಾಯ, ಆಸ್ತಿಗೆ ಅನುಗುಣವಾಗಿ ಸಾಲ ನೀಡಿ : ಎನ್.ಟಿ. ಸೋಮಶೇಖರ್

ತಿಪಟೂರು : ಸದಸ್ಯರ ಆದಾಯ, ದುಡಿಮೆ ಮತ್ತು ಆಸ್ತಿಗೆ ಅನುಗುಣವಾಗಿ ಸಾಲ ನೀಡಿದರೆ ಸಹಕಾರಿ ಸಂಘಗಳು ಮತ್ತು ಸದಸ್ಯರು ಉಳಿಯಲು ಸಾಧ್ಯ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು.

ನಗರದ ಶ್ರೀ ಸತ್ಯ ಗಣಪತಿ ಆಸ್ಥಾನ ಮಂಟಪದ ಆವರಣದಲ್ಲಿ ಮರ್ಚೆಂಟ್ ಕೋ-ಆಪರೇಟಿವ್ ಬ್ಯಾಂಕಿನ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಮೊಬೈಲ್ ಬ್ಯಾಂಕಿಂಗ್ ಸೇವೆ ಉದ್ಘಾಟಿಸಿ, ಮಾತನಾಡಿ ಅಪೆಕ್ಸ್ ಬ್ಯಾಂಕ್ ಮತ್ತು ಡಿಸಿಸಿ ಬ್ಯಾಂಕ್‌ಗಳ ಮೂಲಕ ಇಪ್ಪತ್ತು ಸಾವಿರ ಕೋಟಿ ರೂಪಾಯಿಗಳನ್ನು ರಾಜ್ಯದ 33 ಲಕ್ಷ ರೈತರಿಗೆ ಸಾಲ ಸವಲತ್ತು ನೀಡಲು ಮತ್ತು ನಿರ್ವಹಣೆ ಮಾಡಲು ಒಂದೇ ತಂತ್ರಾಂಶದಲ್ಲಿ ಕೇಂದ್ರ ಸರ್ಕಾರದ ಸೂಚನೆಯಂತೆ ಅಮಿತ್ ಷಾ ಅವರು 360 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ. ಈ ತಂತ್ರಾಂಶದಿಂದ ಬೆಂಗಳೂರಿನ ವಿಧಾನಸೌಧದಲ್ಲಿ ಕುಳಿತು ರಾಜ್ಯದ ಯಾವ ಭಾಗದ ರೈತರಿಗೆ ಎಷ್ಟು ಸಾಲ ನೀಡಬಹುದಾಗಿದೆ ಎಂದು ತಿಳಿಯಬಹುದಾಗಿದೆ ಎಂದರು.

ಸಹಕಾರಿ ಸಂಘಗಳು ಎಲ್ಲಾ ವರ್ಗದ ಜನರಿಗೂ ಸಾಲ ಸೌಲಭ್ಯ ನೀಡುತ್ತಾ ಹಿಂದುಳಿದ ಜನರ ಅಭಿವೃದ್ಧಿಗೆ ಶ್ರಮಿಸುತ್ತಿವೆ, ರಾಜ್ಯದಲ್ಲಿ 260ಕ್ಕೂ ಹೆಚ್ಚು ಕೋ-ಆಪರೇಟಿವ್ ಬ್ಯಾಂಕುಗಳಿದ್ದು ಉತ್ತಮ ಲಾಭಾಂಶದಲ್ಲಿ ಕಾರ್ಯನಿರ್ವಹಿಸುತ್ತಿರುವುದು



ಸಂತೋಷಕರ ವಿಚಾರವಾಗಿದೆ. ಯಾವುದೋ ಒಂದು ಬ್ಯಾಂಕ್ ಸರಿಯಾದ ಆಡಳಿತ ವರ್ಗವಿಲ್ಲದೆ ಮಾಡಿದ ತಪ್ಪಿಗೆ ಬೇರೆ ಸಹಕಾರಿ ಸಂಘಗಳಿಗೆ ಕೆಟ್ಟ ಹೆಸರು ತರಬಾರದು ಎಂದು ಹೇಳಿದರು.

ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಸೋಲಾರ್ ವಿದ್ಯುತ್ ಸಂಪರ್ಕ ಘಟಕ ಉದ್ಘಾಟಿಸಿ ಮಾತನಾಡಿ, ಸಹಕಾರಿ ಸಂಘಗಳು ದೇಶದ ಆರ್ಥಿಕ ಪ್ರಗತಿಗೆ ಸಹಕಾರಿಯಾಗಿವೆ, ಪ್ರಧಾನಿ ಮೋದಿಯವರು ಎಪಿಎಂಸಿ ಪರಿಶುದ್ಧ ಕಾಯ್ದೆ ಜಾರಿಗೆ ತಂದು ತಾನು ಬೆಳೆದ ಬೆಳೆಗಳಿಗೆ ಬೆಲೆ ನಿಗದಿ ಮಾಡಿಕೊಂಡು ಮಾರಾಟ ಮಾಡುವಂತಹ ಸ್ವತಂತ್ರ ಕೊಟ್ಟಿದ್ದಾರೆ. ರೈತರು ಸಹ ಬ್ಯಾಂಕಿಂಗ್ ವ್ಯವಸ್ಥೆ ಡಿಜಿಟಲೀಕರಣ ತಿಳಿಯುವಂತೆ ಮಾಡಿದ್ದಾರೆ ಎಂದರು.

ಈ ಸಂದರ್ಭದಲ್ಲಿ ನಿವೃತ್ತ ಎಸಿಪಿ ಲೋಕೇಶ್ವರ್ ಅವರ ಉತ್ತಮ ಸಮಾಜ ಸೇವೆ ಗುರುತಿಸಿ ಸನ್ಮಾನಿಸಲಾಯಿತು ಹಾಗೂ ಸಹಕಾರಿ ಸಂಘಗಳಲ್ಲಿ ಸೇವೆ ಸಲ್ಲಿಸಿದವರನ್ನು ಸನ್ಮಾನಿಸಿದರು. ಬ್ಯಾಂಕಿನ ಅಧ್ಯಕ್ಷರಾದ ಬಾಗೇಪಲ್ಲಿ ನಟರಾಜ ಹಾಗೂ ಬ್ಯಾಂಕಿನ ಉಪಾಧ್ಯಕ್ಷರು ಮತ್ತು ಬ್ಯಾಂಕಿನ ಆಡಳಿತ ಮಂಡಳಿ ನಿರ್ದೇಶಕರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ದಿ ಹುಬ್ಬಳ್ಳಿ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ : 116ನೇ ವಾರ್ಷಿಕ ಮಹಾಸಭೆ

ಹುಬ್ಬಳ್ಳಿ : ನಗರದ ಪ್ರತಿಷ್ಠಿತ ಸಹಕಾರಿ ಬ್ಯಾಂಕುಗಳಲ್ಲಿ ಒಂದಾದ ದಿ ಹುಬ್ಬಳ್ಳಿ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿನ 116ನೇ ವಾರ್ಷಿಕ ಮಹಾಸಭೆಯು ದಿನಾಂಕ : 21.08.2022ರಂದು ದೇಶಪಾಂಡೆ ನಗರದ ಸವಾಯಿ ಗಂಧರ್ವ ಕಲಾಮಂದಿರದಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಶ್ರೀ ವಿಕ್ರಮ ಸಿರೂರ ಇವರ ಅಧ್ಯಕ್ಷತೆಯಲ್ಲಿ ಜರುಗಿತು.



ಸಭೆಯಲ್ಲಿ ಬ್ಯಾಂಕಿನ ನಿರ್ದೇಶಕರುಗಳಾದ ಸಿಎ ಎಸ್.ಜಿ. ಕುಲಕರ್ಣಿ, ಡಿ.ಎ. ಬಾಶಿ, ಎಮ್.ಎಸ್. ಶೆಟ್ಟರ, ಎಮ್.ವಿ. ಸಾವಕಾರ, ವಿ.ಎಲ್. ಉಪ್ಪಾರ, ಶ್ರೀಮತಿ ಶೃತಿ ಅಂಗಡಿ, ಎ.ಆರ್. ಮನಗೊಳಿ, ಸಿಎ. ಜಿ.ಡಿ. ಉಪಾಧ್ಯಾಯ, ಎಮ್.ಎಸ್. ರೂಗಿ, ಐ.ಎನ್. ಏಣಗಿ, ಸಿ.ಎಲ್. ಕಾಡದೇವರಮಠ, ಶಾಂತರಾಜ ಪೋಳ ಉಪಸ್ಥಿತರಿದ್ದರು. ಪ್ರಾರಂಭದಲ್ಲಿ ಬ್ಯಾಂಕಿನ ನಿರ್ದೇಶಕರಾದ ಸೋಮಶೇಖರ ಉಮರಾಣಿ ಸ್ವಾಗತಿಸಿದರು. ಕೊನೆಯಲ್ಲಿ ಬ್ಯಾಂಕಿನ ನಿರ್ದೇಶಕಿಯಾದ ಶ್ರೀಮತಿ ಉಮಾ ಅಕ್ಕೂರ ವಂದನಾರ್ಪಣೆಯನ್ನು ಸಲ್ಲಿಸಿದರು. ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ.ಬಿ. ಮಠಪತಿ ನಿರೂಪಿಸಿದರು.

ಕರ್ನಾಟಕ ಸರ್ಕಾರದ ನಡವಳಿಕೆಗಳು

ವಿಷಯ : ಸಹಕಾರ ಸಂಘಗಳ/ಬ್ಯಾಂಕುಗಳ ಹಾಗೂ ಸೌಹಾರ್ದ ಸಹಕಾರಿಗಳ 2021-22ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಮಹಾಸಭೆಯನ್ನು ಭೌತಿಕವಾಗಿ/ virtual Meeting ಮೂಲಕ ನಡೆಸಲು ಅನುಮತಿ ನೀಡುವ ಕುರಿತು.

ಓದಲಾಗಿದೆ : ಸಹಕಾರ ಸಂಘಗಳ ನಿಬಂಧಕರ ಪತ್ರ ಸಂಖ್ಯೆ:ಯುಬಿಸಿ-2/19/ವಾರ್ಷಿಕ ಮಹಾಸಭೆ/ 2022-23 ದಿನಾಂಕ : 19.08.2022.

* * *

ಪ್ರಸ್ತಾವನೆ

ಮೇಲೆ ಓದಲಾದ ಪ್ರಸ್ತಾವನೆಯಲ್ಲಿ ಕೋವಿಡ್-19ರ ಸಾಂಕ್ರಾಮಿಕ ರೋಗವು ಹರಡುತ್ತಿರುವ ಕಾರಣ ಹಾಗೂ ಹಲವಾರು ಸಹಕಾರ ಸಂಘಗಳ/ಬ್ಯಾಂಕುಗಳ ಹಾಗೂ ಸೌಹಾರ್ದ ಸಹಕಾರಿಗಳಲ್ಲಿ ಅನೇಕ ಸದಸ್ಯರು ಹಿರಿಯ ನಾಗರಿಕರಾಗಿದ್ದು ಇವರುಗಳ ಆರೋಗ್ಯದ ಹಿತದೃಷ್ಟಿಯಿಂದ 2021-22ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು Virtual Meeting ಮೂಲಕ ನಡೆಸಲು ಅನುಮತಿ ನೀಡುವ ಸಂಬಂಧ ಹಲವು ಸಹಕಾರ ಸಂಘಗಳಿಂದ ಮನವಿ/ ಕೋರಿಕೆಗಳು ಸ್ವೀಕೃತವಾಗಿರುವುದರಿಂದ ಸಹಕಾರ ಸಂಘ/ಬ್ಯಾಂಕುಗಳ ಹಾಗೂ ಸೌಹಾರ್ದ ಸಹಕಾರಿಗಳ 2021-22ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಮಹಾಸಭೆಗಳನ್ನು Virtual Meeting ಮೂಲಕ ನಡೆಸಲು ಅನುಮತಿ ನೀಡುವ ಕುರಿತು ನಿಬಂಧಕರು ಪ್ರಸ್ತಾವನೆ ಸಲ್ಲಿಸಿರುತ್ತಾರೆ.

ಮುಂದುವರೆದು, 2021-22ನೇ ಸಾಲಿನ ವಾರ್ಷಿಕ ಮಹಾಸಭೆಗಳನ್ನು Virtual Meeting ಮೂಲಕ ನಡೆಸಲು ಅನುಮತಿ ನೀಡುವ ಸಂಬಂಧ ಸರ್ಕಾರಕ್ಕೂ ಸಹ ಗಣ್ಯ ವ್ಯಕ್ತಿಗಳಿಂದ ಹಾಗೂ ಸಹಕಾರಿಗಳಿಂದ ಮನವಿಗಳು ಸ್ವೀಕೃತವಾಗಿರುತ್ತವೆ.

ಪರಿಶೀಲಿಸಲಾಗಿ ಸಹಕಾರ ಸಂಘ/ಬ್ಯಾಂಕುಗಳು ಹಾಗೂ ಸೌಹಾರ್ದ ಸಹಕಾರಿಗಳಲ್ಲಿ ಅನೇಕ ಹಿರಿಯ ನಾಗರಿಕರಿದ್ದು, ಇವರುಗಳ ಆರೋಗ್ಯದ ಹಿತದೃಷ್ಟಿಯಿಂದ ಹಾಗೂ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಪ್ರಸ್ತುತ ಏರಿಕೆಯಾಗುತ್ತಿರುವುದರಿಂದ ಮುನ್ನೇಚ್ಚರಿಕೆ ವಹಿಸುವುದು ಸೂಕ್ತವೆಂದು ಹಾಗೂ Virtual Meeting ನಲ್ಲಿ ಹೆಚ್ಚಿನ ಸದಸ್ಯರು ಭಾಗವಹಿಸಲು ಅವಕಾಶವಾಗುವುದನ್ನು ಮನಗಂಡು ಈ ಕೆಳಕಂಡಂತೆ ಆದೇಶಿಸಿದೆ.

ಸರ್ಕಾರದ ಆದೇಶ ಸಂಖ್ಯೆ:ಸಇ69ಸಿಎಲ್‌ಎಮ್‌2022(ಇ).

ಬೆಂಗಳೂರು, ದಿನಾಂಕ: 25.08.2022

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959ರ ಪ್ರಕರಣ 121ರಡಿ ಮತ್ತು ಕರ್ನಾಟಕ ಸೌಹಾರ್ದ ಸಹಕಾರಿ ಅಧಿನಿಯಮ 1997ರ ಪ್ರಕರಣ 70ರಡಿ ಸರ್ಕಾರಕ್ಕೆ ಪ್ರದತ್ತವಾದ ಅಧಿಕಾರದನ್ವಯ ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ ಒಂದು ಸಾವಿರಕ್ಕಿಂತ ಕಡಿಮೆ ಸದಸ್ಯರನ್ನು ಹೊಂದಿರುವ ಸಹಕಾರ ಸಂಘಗಳು/ಬ್ಯಾಂಕುಗಳು ಹಾಗೂ ಸೌಹಾರ್ದ ಸಹಕಾರಿಗಳು 2021-22ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಕಡ್ಡಾಯವಾಗಿ ಭೌತಿಕ ಹಾಜರಾತಿಯೊಂದಿಗೆ ನಡೆಸಲು ಸೂಚಿಸಿದೆ.

ಮುಂದುವರೆದು, ಒಂದು ಸಾವಿರಕ್ಕಿಂತ ಹೆಚ್ಚಿನ ಸದಸ್ಯರನ್ನು ಹೊಂದಿರುವ ಸಹಕಾರ ಸಂಘಗಳು/ಬ್ಯಾಂಕುಗಳು ಹಾಗೂ ಸೌಹಾರ್ದ ಸಹಕಾರಿಗಳು ಸರ್ವಸದಸ್ಯರ ವಾರ್ಷಿಕ ಮಹಾಸಭೆಯನ್ನು ಭೌತಿಕವಾಗಿ ನಡೆಸಲು ಸಾಧ್ಯವಾಗದಿದ್ದ ಪಕ್ಷದಲ್ಲಿ Virtual Meeting ವಿಧಾನವನ್ನು ಅನುಸರಿಸಿ ಈ ಕೆಳಕಂಡ ನಿಬಂಧನೆಗೊಳಪಟ್ಟು ನಡೆಸಲು ಅನುಮತಿ ನೀಡಿ ಆದೇಶಿಸಿದೆ.

- ಸರ್ವ ಸದಸ್ಯರ ಸಭೆ ನಡೆಯುವ ದಿನಾಂಕ ಮತ್ತು ವೇಳೆಯನ್ನು ದಿನಪತ್ರಿಕೆಯಲ್ಲಿ ಪ್ರಕಟಿಸುವುದು.
- ಸಭೆಯ ನೋಟೀಸು ಹಾಗೂ ಇನ್ನಿತರೆ ದಾಖಲಾತಿಗಳನ್ನು ಸಂಘದ ವೆಬ್‌ಸೈಟ್ ಮೂಲಕ ಪ್ರಚುರಗೊಳಿಸುವುದು ಹಾಗೂ ಹಾಲಿ ಅನುಸರಿಸುತ್ತಿರುವ ಪದ್ಧತಿಯಂತೆ ನೋಟೀಸುಗಳನ್ನು ಅಂಚೆಯ ಮೂಲಕ ರವಾನಿಸಲು ಸಹ ಕ್ರಮವಿಡತಕ್ಕದ್ದು.
- ಇಂತಹ ಸಭೆಯ ನಡವಳಿಕೆಗಳನ್ನು ಅಧಿಕೃತವಾಗಿ ರೆಕಾರ್ಡ್ ಮಾಡಿ ದಾಖಲಿಸುವ ತಂತ್ರಜ್ಞಾನ ಅಳವಡಿಸಿಕೊಳ್ಳತಕ್ಕದ್ದು.
- ಸರ್ವ ಸದಸ್ಯರ ಸಭೆ ನಡೆಸುವ ಸ್ಥಳದಲ್ಲಿ ಕೋವಿಡ್-19ರ ನಿಯಮಾವಳಿಗಳಿಗೆ ಒಳಪಟ್ಟು ಹಾಜರಾತಿಯನ್ನು ನಿರ್ವಹಿಸಿ ಸಹಕಾರ ಸಂಘಗಳ/ಸೌಹಾರ್ದ ಸಹಕಾರಿಗಳ ಅಧಿನಿಯಮಗಳನ್ವಯ ನಮೂದಿಸಿರುವ ಅಂಶಗಳನ್ನು ಕಾರ್ಯಸೂಚಿಯಲ್ಲಿ ಅಳವಡಿಸಿಕೊಂಡು ಹಾಲಿ ಪದ್ಧತಿಯಂತೆ ನಡೆಸಲು ಕ್ರಮವಹಿಸತಕ್ಕದ್ದು.
- ಸರ್ಕಾರವು ಕಾಲಕಾಲಕ್ಕೆ ಹೊರಡಿಸುವ/ಹೊರಡಿಸಿರುವ ಕೋವಿಡ್-19 ಮಾರ್ಗಸೂಚಿಗಳನ್ನು ಮತ್ತು ಆದೇಶಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ

ಸಹಿ/-

(ಎ.ಸಿ.ದಿವಾಕರ್)

ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ,

ಸರ್ಕಾರದ ಜಂಟಿ ಕಾರ್ಯದರ್ಶಿ, ಸಹಕಾರ ಇಲಾಖೆ.



ದಾವಾ ಪ್ರಕರಣಗಳನ್ನು ದಾಖಲಿಸಲು ಅನುಸರಿಸಬೇಕಾದ ಅಂಶಗಳ ಕುರಿತು ಬಳ್ಳಾರಿ, ರಾಯಚೂರು, ಕೊಪ್ಪಳ, ಬೀದರ, ಕಲಬುರ್ಗಿ ಹಾಗೂ ಯಾದಗಿರಿ ಜಿಲ್ಲೆಯ ಪಟ್ಟಣ ಸಹಕಾರ ಬ್ಯಾಂಕುಗಳ ಒಂದು ದಿನದ ಸಭೆ

ಹೊಸಪೇಟೆ:ಹುಬ್ಬಳ್ಳಿ ಪ್ರಾಂತೀಯ ಕಛೇರಿಯ ಮಹಾಮಂಡಳವು ಬಳ್ಳಾರಿ, ರಾಯಚೂರು, ಕೊಪ್ಪಳ, ಬೀದರ, ಕಲಬುರ್ಗಿ ಹಾಗೂ ಯಾದಗಿರಿ ಜಿಲ್ಲೆಗಳ ಪಟ್ಟಣ ಸಹಕಾರ ಬ್ಯಾಂಕುಗಳ ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೆ, ಬ್ಯಾಂಕಿನ ದಾವಾ ಪ್ರಕರಣ ದಾಖಲಿಸುವ ಬಗ್ಗೆ ಅನುಸರಿಸಬೇಕಾದ ಅಂಶಗಳ ಕುರಿತು ದಿನಾಂಕ : 17.08.2022 ರಂದು ಒಂದು ದಿನದ ಸಭೆಯನ್ನು ಹೊಸಪೇಟೆ ಸಿಟಿ ಕೋ-ಆಪ್. ಬ್ಯಾಂಕಿನ ಸಭಾಂಗಣದಲ್ಲಿ ಏರ್ಪಡಿಸಲಾಗಿತ್ತು.



ಈ ಸಭೆಯ ಅಧ್ಯಕ್ಷತೆಯನ್ನು ಸಹಕಾರ ಸಂಘಗಳ ಜಂಟಿ ನಿಬಂಧಕರು (ನಿ.441) ಹಾಗೂ ಪೀಠಾಧಿಕಾರಿಗಳಾದ ಶ್ರೀ ಕಲ್ಲಪ್ಪ ಓಬಣ್ಣಗೋಳ ವಹಿಸಿ ಸಭೆಗೆ ಹಾಜರಾದ ಪ್ರತಿನಿಧಿಗಳೊಂದಿಗೆ ದಾವಾ ಪ್ರಕರಣ ದಾಖಲಿಸಲು ಬಾಕಿ ಇರುವ ಮಾಹಿತಿ ಬಗ್ಗೆ ಚರ್ಚಿಸಿ ಈ ದಾವಾ ಪ್ರಕರಣಗಳನ್ನು ತಮ್ಮ ಹಂತದಲ್ಲಿ ವಸೂಲಾಗದಿದ್ದ ಪಕ್ಷದಲ್ಲಿ ಆದಷ್ಟು ಬೇಗ ಪ್ರಕರಣಗಳನ್ನು ದಾಖಲಿಸಿ ವಸೂಲಾತಿಗೆ ಕ್ರಮವಿಡಲು ತಿಳಿಸಿದರು. ಬ್ಯಾಂಕಿನ ದಾವಾ ಪ್ರಕರಣಗಳನ್ನು ದಾಖಲಿಸುವಾಗ ದಾವಾ ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲಾತಿಗಳ ಬಗ್ಗೆ ವಿವರವಾಗಿ ತಿಳಿಸಿದರು. ಸಾಲ ನೀಡುವಾಗ ಬ್ಯಾಂಕಿನ ಉಪನಿಯಮ ಹಾಗೂ ಸಾಲದ ನಿಯಮಗಳನ್ನು ಪರಿಶೀಲಿಸುವುದು ಮತ್ತು ಸಾಲ ನೀಡುವ ಮುಂಚೆ ಸಾಲ ಮರುಪಾವತಿಯ ಕುರಿತು ಸಾಲಗಾರನ ಬಗ್ಗೆ ಸವಿಸ್ತಾರವಾಗಿ ವಿವರ ತಿಳಿದುಕೊಂಡು ಸಾಲ ಮಂಜೂರಾತಿ ಕ್ರಮವಿಡುವುದು ಸೂಕ್ತವೆಂದು ತಿಳಿಸಿದರು.

ಬ್ಯಾಂಕಿನಿಂದ ಮಂಜೂರಾದ ಸಾಲವು ಸಾಲಗಾರರಿಂದ ಪೂರ್ತಿ ಹಣ ವಸೂಲಾಗುವವರೆಗೆ ಮುಖ್ಯಕಾರ್ಯನಿರ್ವಹಣಾಧಿಕಾರಿಯವರ ಜವಾಬ್ದಾರಿ ಇರುತ್ತದೆ. ತಮ್ಮ ಹಂತದಲ್ಲಿ ವಸೂಲಾಗದಿದ್ದ ಪಕ್ಷದಲ್ಲಿ ಸಾಲ ಮರುಪಾವತಿಗೆ ಕಾನೂನು ಕ್ರಮವಿಟ್ಟು ವಸೂಲಾತಿ ಮಾಡುವುದು. ಪಂಚಾಯತ ದಾವಾ ಪ್ರಕರಣವನ್ನು ದಾಖಲಿಸುವಾಗ ಸಹಕಾರ ಸಂಘಗಳ ಕಾಯ್ದೆಯಲ್ಲಿ ನಿಗದಿಪಡಿಸಿರುವ ಅವಧಿಯೊಳಗೆ ದಾವಾ ಪ್ರಕರಣ ದಾಖಲಿಸಲು ತಿಳಿಸಿದರು.

ಅದೇ ರೀತಿ ಅವಾರ್ಡ್ ಪಡೆದ ನಂತರ ಸಾಲಗಾರರಿಗೆ ಅವಾರ್ಡ್ ಪಡೆದ ಬಗ್ಗೆ ತಿಳಿಸಿ ಹಣ ಪಾವತಿಸಲು ನೋಟೀಸ್ ನೀಡಿ, ಆದರೂ ಸಾಲ ವಸೂಲಾಗದಿದ್ದ ಪಕ್ಷದಲ್ಲಿ ಅಮಲ್ದಾರಿ ಪ್ರಕರಣಗಳನ್ನು ದಾಖಲಿಸಿ ಶೀಘ್ರ ವಸೂಲಾತಿಗೆ ಅಗತ್ಯ ಕ್ರಮವಿಡಲು ಹಾಗೂ ಈ ಕ್ರಮದಿಂದ ಸಾಲಗಾರರಿಗೆ ಹೆಚ್ಚಿನ ಆರ್ಥಿಕ ಹೊರೆ ತಪ್ಪಿಸಲು ತಿಳಿಸಿದರು.

ಈ ಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಡಿ. ಮಹಾಬಲೇಶ್ವರಯ್ಯ ಸಭೆಯಲ್ಲಿ ಪಾಲ್ಗೊಂಡು ಈ ದಾವಾ ಪ್ರಕರಣ ಸಭೆ ಏರ್ಪಡಿಸಿದ್ದು ಬಹಳ ಉಪಯುಕ್ತವಾಗಿದೆಯೆಂದು ತಿಳಿಸಿದರು. ಸಹಕಾರ ಸಂಘಗಳ ಸಹಾಯಕ ನಿಬಂಧಕರು (ನಿ.441) ಹಾಗೂ ವಸೂಲಾಧಿಕಾರಿಗಳಾದ ಶ್ರೀ ಎಸ್.ಕೆ.ಸಜ್ಜನ ರವರು ಅಮಲ್ದಾರಿ ಪ್ರಕರಣಗಳ ವಿಷಯ ಕುರಿತು ಅನುಸರಿಸಬೇಕಾದ ದಾಖಲಾತಿ ಮತ್ತು ಕಾನೂನುಗಳ ಬಗ್ಗೆ ವಿವರವಾಗಿ ತಿಳಿಸಿದರು.

ಪ್ರಾರಂಭದಲ್ಲಿ ಈ ಸಭೆಗೆ ಆಗಮಿಸಿದ್ದ ಬಳ್ಳಾರಿ, ರಾಯಚೂರು, ಕೊಪ್ಪಳ, ಬೀದರ, ಕಲಬುರ್ಗಿ ಹಾಗೂ ಯಾದಗಿರಿ ಜಿಲ್ಲೆಗಳ ಪಟ್ಟಣ ಸಹಕಾರ ಬ್ಯಾಂಕುಗಳ ಪ್ರತಿನಿಧಿಗಳನ್ನು ಹಾಗೂ ವೇದಿಕೆಯ ಮೇಲಿದ್ದ ಗಣ್ಯರನ್ನು ಮಹಾಮಂಡಳದ ಉಪಮುಖ್ಯಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀ ವಿಶ್ವನಾಥ ಬಿ ಕುಲಕರ್ಣಿ ಸ್ವಾಗತಿಸಿದರು. ಈ ಸಭೆಯಲ್ಲಿ ದಿ ಹೊಸಪೇಟೆ ಸಿಟಿ ಕೋ-ಆಪರೇಟಿವ ಬ್ಯಾಂಕಿನ ಮುಖ್ಯಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀ ಸಿ.ಪ್ರಮೋದ ಉಪಸ್ಥಿತರಿದ್ದರು. ಕೊನೆಯಲ್ಲಿ ಮಹಾಮಂಡಳದ ಉಪಮುಖ್ಯಕಾರ್ಯನಿರ್ವಹಣಾಧಿಕಾರಿಯವರ ವಂದನಾರ್ಪಣೆಯೊಂದಿಗೆ ಸಭೆಯನ್ನು ಅಂತ್ಯಗೊಳಿಸಲಾಯಿತು.

ಪಟ್ಟಣ ಸಹಕಾರ ಬ್ಯಾಂಕುಗಳ ಮುಖ್ಯಕಾರ್ಯನಿರ್ವಹಣಾಧಿಕಾರಿ ಮತ್ತು ವ್ಯವಸ್ಥಾಪಕರನ್ನು ಹೊರತುಪಡಿಸಿ ಅಧಿಕಾರಿ ವರ್ಗದವರಿಗೆ ಐದು ದಿನಗಳ ನಿರ್ವಹಣೆ ಅಭಿವೃದ್ಧಿ ತರಬೇತಿ ಶಿಬಿರವನ್ನು (Management Development Programme) ಮುಂದೂಡಿರುವ ಕುರಿತು

ಬೆಂಗಳೂರು : ಪಟ್ಟಣ ಸಹಕಾರ ಬ್ಯಾಂಕುಗಳ ಸರ್ವಸದಸ್ಯರ ಸಾಮಾನ್ಯ ಮಹಾಸಭೆಗಳು ನಿಗದಿಯಾಗಿರುವುದರಿಂದ ಈಗಾಗಲೇ ದಿನಾಂಕ:05.09.2022 ರಿಂದ 09.09.2022ರವರೆಗೆ ನಿಗದಿಯಾಗಿದ್ದ ಪಟ್ಟಣ ಸಹಕಾರ ಬ್ಯಾಂಕುಗಳ ಮುಖ್ಯಕಾರ್ಯನಿರ್ವಹಣಾಧಿಕಾರಿ ಮತ್ತು ವ್ಯವಸ್ಥಾಪಕರನ್ನು ಹೊರತುಪಡಿಸಿ ಅಧಿಕಾರಿ ವರ್ಗದವರಿಗೆ ಐದು ದಿನಗಳ ನಿರ್ವಹಣೆ ಅಭಿವೃದ್ಧಿ ತರಬೇತಿ ಶಿಬಿರವನ್ನು ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ಸದ್ಯದಲ್ಲಿಯೇ ತಮಗೆ ತಿಳಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಮಹಾಮಂಡಳದ ಸಂಪರ್ಕಾಧಿಕಾರಿ ಶ್ರೀ ಎನ್. ರಮೇಶ್ (9448003167) ಮತ್ತು ಶ್ರೀ ಹೆಚ್.ಸಿ. ಶ್ರೀನಿವಾಸ್ (9110642779) ರವರುಗಳನ್ನು ಸಂಪರ್ಕಿಸಬೇಕೆಂದು ಮಹಾಮಂಡಳದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಪುಂಡಲೀಕ ಎನ್. ಕೇರೂರ ಯವರು ತಿಳಿಸಿರುತ್ತಾರೆ.

ನಿಮ್ಮ ಪ್ರಶ್ನೆ ನಮ್ಮ ಉತ್ತರ

» ಸುಧಾಕರ್ ಭಟ್, ಬ್ಯಾಂಕಿಂಗ್ ಸಲಹೆಗಾರರು.



01. ನಾನು ಒಂದು ಪಟ್ಟಣ ಸಹಕಾರ ಬ್ಯಾಂಕಿನಲ್ಲಿ ಬೋರ್ಡ್ ಆಫ್ ಮ್ಯಾನೇಜ್‌ಮೆಂಟ್ ಸದಸ್ಯನಾಗಿದ್ದು. ನಮ್ಮ ಬ್ಯಾಂಕಿನಲ್ಲಿ ಒಂದು ವಂಚನೆ ಪ್ರಕರಣ ನಡೆದಿದ್ದು, ಅದರ ವಿಚಾರಣೆ ನಡೆಸಬೇಕೆಂದು ಆಡಳಿತ ಮಂಡಳಿ ತೀರ್ಮಾನಿಸಿದೆ. ನಾನು ವೃತ್ತಿಯಲ್ಲಿ ವಕೀಲನಾಗಿರುವುದರಿಂದ, ಈ ವಿಚಾರಣೆಯಲ್ಲಿ ನನ್ನನ್ನು ವಿಚಾರಣಾಧಿಕಾರಿಯಾಗಿ ಮಂಡಳಿ ನೇಮಿಸಬಯಸಿದೆ. ನಾನು ಬೋರ್ಡ್ ಆಫ್ ಮ್ಯಾನೇಜ್‌ಮೆಂಟ್ ಸದಸ್ಯನಾಗಿರುವುದರಿಂದ ವಿಚಾರಣಾಧಿಕಾರಿಯಾಗಿ ಕಾರ್ಯ ನಿರ್ವಹಿಸುವಂತಿಲ್ಲ ಎಂದು ಹೇಳಿದಾಗ, ಬೋರ್ಡ್ ಆಫ್ ಮ್ಯಾನೇಜ್‌ಮೆಂಟ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ವಿಚಾರಣೆಯ ಜವಾಬ್ದಾರಿ ವಹಿಸುವಂತೆ

ಒತ್ತಾಯಿಸುತ್ತಿದ್ದಾರೆ. ನಾನು ಬೋರ್ಡ್ ಆಫ್ ಮ್ಯಾನೇಜ್‌ಮೆಂಟ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ವಿಚಾರಣಾಧಿಕಾರಿಯಾಗಿ ಸೇವೆ ಸಲ್ಲಿಸಬಹುದೇ ? ನಿಮ್ಮ ಸಲಹೆಗಾಗಿ ಕಾಯುತ್ತಿದ್ದೇನೆ.

– ರಾಮಕೃಷ್ಣ ಸಿ.ಆರ್. ಬೆಂಗಳೂರು.

ಉತ್ತರ : ಭಾರತೀಯ ರಿಜರ್ವ್ ಬ್ಯಾಂಕಿನ ದಿನಾಂಕ ಡಿಸೆಂಬರ್ 31, 2019ರ ಸುತ್ತೋಲೆಯಂತೆ, ಬೋರ್ಡ್ ಆಫ್ ಮ್ಯಾನೇಜ್‌ಮೆಂಟ್ ಅಧಿಕಾರಾವಧಿಯು ಆಡಳಿತ ಮಂಡಳಿಯ ಅಧಿಕಾರಾವಧಿಯೊಂದಿಗೆ ಮುಗಿಯುತ್ತದೆ. ಬೋರ್ಡ್ ಆಫ್ ಮ್ಯಾನೇಜ್‌ಮೆಂಟ್ ಯಾವುದೇ ಸದಸ್ಯನನ್ನು ತೆಗೆದುಹಾಕುವ ಅಥವಾ ಯಾವುದೇ ಸದಸ್ಯನ ರಾಜೀನಾಮೆಯನ್ನು ಅಂಗೀಕರಿಸುವ ಮೊದಲು ಬ್ಯಾಂಕಿನ ಆಡಳಿತ ಮಂಡಳಿಯು ಭಾರತೀಯ ರಿಜರ್ವ್ ಬ್ಯಾಂಕಿನ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ. ನಮ್ಮ ಅಭಿಪ್ರಾಯದಲ್ಲಿ ವಿಚಾರಣಾಧಿಕಾರಿಯಾಗಿ ಕಾರ್ಯನಿರ್ವಹಿಸುವ ಕಾರಣಕ್ಕಾಗಿ ಸಲ್ಲಿಸಿದ ರಾಜೀನಾಮೆಯ ಅಂಗೀಕಾರಕ್ಕಾಗಿ ರಿಜರ್ವ್ ಬ್ಯಾಂಕು ಒಪ್ಪಿಗೆ ನೀಡುವ ಸಾಧ್ಯತೆ ಕಡಿಮೆ. ಹಾಗಾಗಿ, ವಿಚಾರಣೆಯ ಜವಾಬ್ದಾರಿಯನ್ನು ಇನ್ನೊಬ್ಬರಿಗೆ ನೀಡುವುದು ಒಳ್ಳೆಯದು.

ಬ್ಯಾಂಕುಗಳಲ್ಲಿ ಚಲಾವಣೆಯಾಗದೇ ಉಳಿದಿವೆ ಅಂದಾಜು ರೂ. 269 ಕೋಟಿ ನಾಣ್ಯ!

» ಆತೀಶ್ ಬಿ.ಕನ್ನಾಡೆ, ಶಿವಮೊಗ್ಗ.

ಬೆಂಗಳೂರು : ಕೇಂದ್ರ ಸರಕಾರ ಟಂಕಿಸಿದ 10 ರೂ. ನಾಣ್ಯಗಳು ವದಂತಿಗೆ ಸಿಕ್ಕಿ ಬ್ಯಾಂಕುಗಳ ಪಾಲಿಗೆ ಭಾರವಾಗಿ ಪರಿಣಮಿಸಿವೆ. ಚಲಾವಣೆಗೆಂದು ಟಂಕಿಸಲಾದ ಕೋಟ್ಯಂತರ ನಾಣ್ಯಗಳು ಬ್ಯಾಂಕ್‌ಗಳಲ್ಲೇ ಕೊಳೆಯುತ್ತಿವೆ. ಅಧಿಕೃತ ಚಲಾವಣೆಯಲ್ಲಿದ್ದರೂ ವದಂತಿಗಳ ಪ್ರಭಾವಕ್ಕೆ ಸಿಲುಕಿ ಬ್ಯಾಂಕುಗಳಲ್ಲೇ ಉಳಿದಿವೆ. ಪರಿಣಾಮ 'ಕ್ಯಾಶ್‌ಲಿಮಿಟ್' ಮೀರಿ ಪ್ರತಿಯೊಂದು ಬ್ಯಾಂಕುಗಳು ಆರ್‌ಬಿಎಂಗೆ ದಂಡ ಕಟ್ಟುವಸ್ಥಿತಿ ನಿರ್ಮಾಣವಾಗಿದೆ.

2005ರಲ್ಲಿ ಟಂಕಿಸಿದ 10 ರೂ. ನಾಣ್ಯಕ್ಕೆ ಆರಂಭದಲ್ಲಿ ಭಾರಿ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ನೋಟುಗಳಿಗೆ ಹರಿಯುವ ಭೀತಿ, ನಕಲಿಯ ಕಾಟವಿದೆ. ಆದರೆ, ನಾಣ್ಯಗಳಿಗೆ ಇಂತಹ ಸಮಸ್ಯೆಯೇ ಇಲ್ಲ. ಆದ್ದರಿಂದ, ಅಲ್ಪಾವಧಿಯಲ್ಲಿಯೇ ಜನಮೆಚ್ಚುಗೆ ವ್ಯಕ್ತವಾಯಿತು. ಎಲ್ಲವೂ ಚೆನ್ನಾಗಿಯೇ ನಡೆಯುತ್ತಿತ್ತು. 2016ರಲ್ಲಿ ಕೇಳಿಬಂದ ವದಂತಿಗಳು, ಸಾಮಾಜಿಕ ಜಾಲತಾಣಗಳಲ್ಲಿ ಮಾಡಲಾದ ಅಪಪ್ರಚಾರಗಳಿಗೆ ಸಿಲುಕಿದ '10 ರೂ. ನಾಣ್ಯ'ಗಳನ್ನು ಸ್ವೀಕರಿಸಲು ಜನ ಹಿಂದೇಟು ಹಾಕುತ್ತಿದ್ದಾರೆ.

2005, 2008, 2011 ಹಾಗೂ 2019ರಲ್ಲಿ ನಾಣ್ಯಗಳನ್ನು ಟಂಕಿಸಲಾಗಿದೆ. ಪ್ರಸ್ತುತ 2019ರ ಅಹಮದಾಬಾದ್‌ನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಡಿಸೈನ್‌ನ ವಿದ್ಯಾರ್ಥಿ ವಿನ್ಯಾಸಗೊಳಿಸಿದ ನಾಣ್ಯ ಚಲಾವಣೆಯಲ್ಲಿದೆ.

ಬ್ಯಾಂಕುಗಳಲ್ಲೇ ಉಳಿದ ನಾಣ್ಯಗಳು : ಕರ್ನಾಟಕದಲ್ಲಿ ಅಂದಾಜು 309 ಕೋಟಿ ನಾಣ್ಯಗಳು ಜನರ ಬಳಿ ಇದ್ದು, ಅಂದಾಜು 269 ಕೋಟಿ ನಾಣ್ಯಗಳು ಬ್ಯಾಂಕ್‌ಗಳಲ್ಲಿಯೇ ಉಳಿದುಕೊಂಡಿವೆ. ಈ ನಾಣ್ಯಗಳನ್ನು ಪಡೆಯುವುದಕ್ಕೆ ಜನರು ಹಿಂದೇಟು ಹಾಕುತ್ತಿರುವುದರಿಂದ ಬ್ಯಾಂಕ್‌ಗಳಿಗೆ ತಂದೊಪ್ಪಿಸಲಾಗುತ್ತಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಅಂದಾಜು 30-40 ಲಕ್ಷ ನಾಣ್ಯಗಳನ್ನು ಬ್ಯಾಂಕುಗಳಲ್ಲಿ ದಾಸ್ತಾನು ಮಾಡಲಾಗಿದೆ. ದಿನೇ ದಿನೇ ಇದರ ಪ್ರಮಾಣ ಹೆಚ್ಚುತ್ತಿರುವುದರಿಂದ ಬ್ಯಾಂಕ್‌ಗಳ ಮೇಲೆ ಹೊರೆಯಾಗುತ್ತಿದೆ. ಉತ್ತರ ಪ್ರದೇಶ, ಬಿಹಾರ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ನಾಣ್ಯಗಳ ಚಲಾವಣೆ ಇದೆ. ಆದರೆ, ದಕ್ಷಿಣ ಭಾರತದ ಕೆಲವೆಡೆ ಮಾತ್ರ ವದಂತಿಗಳಿಂದಾಗಿ ನಾಣ್ಯ ಚಲಾವಣೆಗೆ ಹಿನ್ನಡೆಯಾಗಿದೆ.



10 ರೂ. ಮುಖಬೆಲೆಯ ನೋಟುಗಳನ್ನು ಅನಧಿಕೃತವಾಗಿ ಮುದ್ರಿಸಿ ಕಾಳಸಂತೆಯ ಮೂಲಕ ಚಲಾವಣೆಗೆ ತರಬಹುದು. ಆದರೆ, ನಾಣ್ಯಗಳ ವಿಚಾರದಲ್ಲಿ ಇದು ಕಷ್ಟಸಾಧ್ಯ. ಒಂದುವೇಳೆ, ನಾಣ್ಯಗಳನ್ನು ಟಂಕಿಸಬೇಕಾದರೆ ಮುಖಬೆಲೆಗಿಂತ ಅಧಿಕ ಹಣ ಖರ್ಚಾಗುತ್ತದೆ. ಹಾಗೊಮ್ಮೆ ಟಂಕಿಸಿದರೂ ಅಂತಹವರಿಗೆ 6 ವರ್ಷಗಳ ಜೈಲು ಶಿಕ್ಷೆ ವಿಧಿಸುವ ಅವಕಾಶ ಕಾನೂನಿನಲ್ಲಿದೆ.

ಕಾಯಿನ್ ನಿಷೇಧಿಸಿಲ್ಲ, ಯಾರೂ ನಿರಾಕರಿಸುವಂತಿಲ್ಲ : 10 ರೂ. ನಾಣ್ಯಗಳನ್ನು ರದ್ದುಪಡಿಸಿಲ್ಲ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಎಂ) ಪದೇ ಪದೇ ಹೇಳುತ್ತಿದೆ. 2018ರಲ್ಲಿ ಈ ಬಗ್ಗೆ ಎಸ್‌ಎಂಎಸ್‌ಗಳನ್ನು ಕಳುಹಿಸುವ ಮೂಲಕ ಜಾಗೃತಿ ಅಭಿಯಾನವನ್ನೂ ಮಾಡಿತ್ತು. ಆದರೂ ಜನರ ಮನಸ್ಥಿತಿಯಲ್ಲಿ ಬದಲಾವಣೆ ತರಲು ಸಾಧ್ಯವಾಗಿಲ್ಲ.

ಕಾಯಿನ್ ಏಜೆ ಆ್ಯಕ್ಟ್ - 2011ರ ಅನ್ವಯ 10ರೂ. ಮೌಲ್ಯದ ನಾಣ್ಯಗಳನ್ನು ಟಂಕಿಸಲಾಗಿದ್ದು, ಇವುಗಳ ಚಲಾವಣೆಗೆ ಕಾನೂನಾತ್ಮಕ ಅಂಕಿತವಿದೆ. ಯಾವುದೇ ಕಾರಣಕ್ಕೂ ಯಾರೂ ಇದನ್ನು ಸ್ವೀಕರಿಸಲು ಹಿಂದೇಟು ಹಾಕುವಂತಿಲ್ಲ. ಹಾಗೊಮ್ಮೆ ಬೇಡವೆಂದರೆ ಅಂತಹವರ ವಿರುದ್ಧ ಕ್ರಮಕೈಗೊಳ್ಳಲು ಕಾನೂನಿನಲ್ಲಿ ಅವಕಾಶವಿದೆ.



ಒನ್‌ಲೈನ್ ನ್ಯೂಸ್

ಈ ಪುಟದಲ್ಲಿನ ಸುದ್ದಿಗಳನ್ನು ಓದಿದ್ದೀರಾ...?

ಕುತೂಹಲಕಾರಿಯಾದ ಸುದ್ದಿಗಳು ನಿಮ್ಮ ಕಣ್ಣು ತಪ್ಪಿದ್ದರೆ, ಇಲ್ಲಿವೆ ಓದಿ.

- ಹೈಕೋರ್ಟ್ ಆದೇಶದ ಮೇರೆಗೆ ಕರ್ನಾಟಕ ಲೋಕಾಯುಕ್ತ ಸಂಸ್ಥೆ ಸಜ್ಜಾಗಿದ್ದು, ಎಲ್ಲ ಭ್ರಷ್ಟಾಚಾರ ಪ್ರಕರಣಗಳನ್ನು ತೆಗೆದುಕೊಳ್ಳಲು ಸಿದ್ಧ ಎಂದು ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅವರು ತಿಳಿಸಿದ್ದಾರೆ.
- ಬೆಂಗಳೂರಿನಲ್ಲಿ ಆಗಸ್ಟಿನಲ್ಲಿ 184.4 ಮಿ.ಮೀ ಮಳೆಯಾಗಿ ಐದು ವರ್ಷಗಳ ದಾಖಲೆಯಾದರೆ, ಮೈಸೂರಿನಲ್ಲಿ 112 ವರ್ಷಗಳ ಬಳಿಕ 300 ಮಿ.ಮೀ ಮಳೆ ಸುರಿದಿರುವುದು ದಾಖಲಾಗಿದೆ.
- ಮೊರಾದಾಬಾದಿನ ಮುಖೇಶ್ ಯಾದವ್ ಎಂಬ ಕುಖ್ಯಾತ ಗ್ಯಾಂಗ್ ಸ್ಟರ್ ತನ್ನದೇ ಕೃತಕ ಸಾವು ಸೃಷ್ಟಿಸಿ ಜಗತ್ತಿಗೆ ತಾನು ಸತ್ತಂತೆ ಬಿಂಬಿಸಿ ಬಳಿಕ ಬೇರೊಬ್ಬರ ಹೆಸರಿನಲ್ಲಿ ಅಜ್ಞಾತವಾಗಿ ಜೀವಿಸುತ್ತಿದ್ದವನನ್ನು ಪೊಲೀಸರು ಬರೋಬ್ಬರಿ 7 ವರ್ಷಗಳ ಬಳಿಕ ಬಂಧಿಸಿದ್ದಾರೆ.
- ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ 10 ಮಕ್ಕಳನ್ನು ಹೊಂದುವ ತಾಯಂದಿರಿಗೆ ಬಹುಮಾನ ನೀಡುವ ಯೋಜನೆಯನ್ನು ಜಾರಿಗೆ ತರುವ ಮೂಲಕ ಜನಸಂಖ್ಯೆ ಕುಸಿತವನ್ನು ತಡೆಯಲು ಯೋಜಿಸಿದ್ದಾರೆ.
- ಡೀಸೆಲ್, ಪೆಟ್ರೋಲ್ ಹಾಗೂ ಎಲೆಕ್ಟ್ರಿಕ್ ವಾಹನಗಳ ನಂತರ ಈಗ

- ಭಾರತದ ಮೊದಲ ಸ್ವದೇಶಿ ನಿರ್ಮಿತ ಹೈಡ್ರೋಜನ್ ಫ್ಯೂಯಲ್ ಸೆಲ್ ಬಸ್ ಅನ್ನು ಪುಣೆಯಲ್ಲಿ ಅನಾವರಣಗೊಳಿಸಲಾಗಿದೆ.
- ಉತ್ತರ ಪ್ರದೇಶದ ಮಾವ್ ಜಿಲ್ಲೆಯ ರಾಮ್ ಪ್ರವೇಶ್ ತನ್ನ ಹೆಂಡತಿಯ ಹೊಡೆತ ತಾಳಿಕೊಳ್ಳಲಾಗದೆ ಮರದ ಮೇಲೆ ಹತ್ತಿ ಅಲ್ಲಿಯೇ ಒಂದು ತಿಂಗಳಿಂದ ವಾಸಿಸಲು ಆರಂಭಿಸಿದ್ದಾನೆ.
- ವಿದೇಶ ಪ್ರವಾಸದಿಂದ ವಾಪಸ್ ಬಂದ ವ್ಯಕ್ತಿಯೊಬ್ಬ ಪರೀಕ್ಷೆಗೆ ಒಳಪಟ್ಟಾಗ ಕೊರೊನಾ ಪಾಸಿಟಿವ್ ಇರುವುದು ತಿಳಿಯಿತು. ನಂತರದ ದಿನಗಳಲ್ಲಿ ಚರ್ಮದ ಮೇಲೆ ಗುಳ್ಳೆಗಳು ಕಾಣಿಸಿದಾಗ ಮಂಕಿ ಪಾಕ್ಸ್ ಸೋಂಕು ಇರುವುದು ಪತ್ತೆಯಾಯಿತು. ಆ ನಂತರ ಪರೀಕ್ಷೆ ವೇಳೆ ಆತನಿಗೆ ಏಡ್ಸ್ ವೈರಾಣುವಿನ ಸೋಂಕು ಕೂಡಾ ತಗುಲಿದೆ ಎಂಬ ಶಾಕಿಂಗ್ ಸಂಗತಿ ಬಯಲಾಗಿದೆ.
- ಅಮೇರಿಕಾದ ಬತ್ತಿದ ನದಿ ತೀರದ ಪಾರ್ಕ್‌ನಲ್ಲಿ ಡೈನೋಸಾರ್ ಹೆಜ್ಜೆ ಗುರುತು ಪತ್ತೆಯಾಗಿದ್ದು, ಈ ಡೈನೋಸಾರ್ ಬರೋಬ್ಬರಿ 60 ಅಡಿ ಎತ್ತರ ಹಾಗೂ 44 ಟನ್ ತೂಕವಿತ್ತು ಎಂದು ಅಂದಾಜಿಸಲಾಗಿದೆ.

ಹಿ ದು ಗ ರ ಅ ನಿ ಸಿ ಕೆ . . .



ಜನರಿಗೆ ಬ್ಯಾಂಕುಗಳು ಇಲ್ಲವಾಗುತ್ತವೆ : ಕೇವಲ ಲಾಭ ಗಳಿಸುವುದು ಸಾರ್ವಜನಿಕ ವಲಯದ ಬ್ಯಾಂಕುಗಳ ಮುಖ್ಯ ಉದ್ದೇಶವಲ್ಲ. ಈ ದೇಶದ ಮಧ್ಯಮ ವರ್ಗದ, ಕೃಷಿಕರನ್ನು ಒಳಗೊಂಡಂತೆ ಎಲ್ಲ ವರ್ಗದ ಜನರಿಗೆ ಬ್ಯಾಂಕ್ ಸೌಲಭ್ಯವನ್ನು ವಿಸ್ತರಿಸುವ ಮಹತ್ವದ ಕೆಲಸವನ್ನೂ ಖಾಸಗಿ ಬ್ಯಾಂಕ್‌ಗಳಿಗಿಂತ ಹೆಚ್ಚು ಪರಿಣಾಮಕಾರಿಯಾಗಿ ಮಾಡಬೇಕು. ಹೀಗಿರುವಾಗ ಇವುಗಳನ್ನು ಖಾಸಗೀಕರಣಗೊಳಿಸಿದರೆ ಜನರ ಪಾಲಿಗೆ ಬ್ಯಾಂಕುಗಳು ಬಾಗಿಲು ಮುಚ್ಚಿದಂತಾಗುತ್ತದೆ.

▶ ವಿನಯ್ ಕುಮಾರ್, ಚಿತ್ರದುರ್ಗ

ಸಾಲ ಪಡೆಯಲು ಹಿಂಜರಿಯುವಂತಾಗಿದೆ : ರಿಸರ್ವ್ ಬ್ಯಾಂಕ್ ಕಳೆದ ಕೆಲ ತಿಂಗಳಿನಿಂದ ರೆಪೊ ದರವನ್ನು ಸತತವಾಗಿ ಹೆಚ್ಚಿಸಿರುವ ಹಿನ್ನೆಲೆಯಲ್ಲಿ ಗೃಹ, ವಾಹನ ಇತ್ಯಾದಿ ಸಾಲ ಪಡೆದಿರುವ ಗ್ರಾಹಕರ ಸಾಲದ ಮೇಲಿನ ಬಡ್ಡಿದರವೂ ಹೆಚ್ಚಾಗುತ್ತಲೇ ಸಾಗಿದೆ. ಇದರಿಂದ ಪ್ರತಿ ತಿಂಗಳು ಕಟ್ಟಬೇಕಾದ ಕಂತುಗಳ ಹೊರೆ ಹೆಚ್ಚಾಗಿ ಜನ ಹೈರಾಣಾಗುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಬ್ಯಾಂಕುಗಳಿಂದ ಸಾಲ ಪಡೆಯಲು ಹಿಂಜರಿಯುವಂತಾಗಿದೆ.

▶ ರಘುಪತಿ ಹಿರೇಭೈಲ್, ಕಾರವಾರ

ಸಂಪಾದಕರು :

ಪುಂಡಲೀಕ ಎನ್. ಕೇರೂರೆ,
ಮುಖ್ಯ ಕಾರ್ಯನಿರ್ವಹಣಾಧಿಕಾರಿ,
ಕರ್ನಾಟಕ ರಾಜ್ಯ ಪಟ್ಟಣ ಸಹಕಾರ
ಬ್ಯಾಂಕುಗಳ ಮಹಾಮಂಡಳ ನಿ.,
ಬೆಂಗಳೂರು.

ಇವರಿಗೆ,

Edited, Published and printed by Pundalik N. Kerure, C.E.O. on behalf of the
Karnataka State Co-operative Urban Banks Federation Ltd., Bangalore - 560027.
Published at : # 132, K.H. Road, Bangalore - 560027.
Printed at : Navarathna Printers, # 35, 3rd Cross, Sudhamanagar, Bangalore - 560027.